



ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ

ನವನಗರ, ಹುಬ್ಬಳ್ಳಿ - 580025.

ದೂರವಾಣಿ: 0836-2222392 ಫ್ಯಾಕ್ಸ್: 0836-2223392

ಸಂಖ್ಯೆ: ಕರಾಕಾವಿ/ಆಡಳಿತ/ಸ್ವ.ಸಿ./ ಟೆಂಡರ್/2020-21/

ದಿನಾಂಕ: 15-6-20

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನೂತನ ಕಾನೂನು ಶಾಲೆಯ ಕಟ್ಟಡವನ್ನು ನೈರ್ಮಲ್ಯೀಕರಣ, ಸ್ವಚ್ಛತೆ ಮಾಡಲು ಏಜನ್ಸಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನಿಯೋಜಿಸುವ ಕುರಿತು ಇ-ಪ್ರೋಕ್ಯೂರಮೆಂಟ್ ಅಲ್ಪಾವಧಿ ಟೆಂಡರ್ ಪ್ರಕಟಣೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನೂತನ ಕಾನೂನು ಶಾಲೆಯ ನೈರ್ಮಲ್ಯೀಕರಣ, ಸ್ವಚ್ಛತೆ ಮಾಡಲು ಏಜನ್ಸಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಯಶಸ್ವಿ ಟೆಂಡರುದಾರರು ಈ ಕಛೇರಿಯ ಕರಾರುಗಳ ಒಪ್ಪಂದಕ್ಕೆ ಸಹಿ ಮಾಡಿದ ದಿನಾಂಕದಿಂದ ಒಂದು ವರ್ಷದ ಅವಧಿಗೆ ಅಥವಾ ಖಾಯಂ ಸಿಬ್ಬಂದಿ ನೇಮಕಾತಿ ಮಾಡುವ ದಿನಾಂಕದವರೆಗೆ ಅಥವಾ ಈ ಕಛೇರಿಯ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲು ಸಂಭವಿಸುತ್ತದೆಯೋ ಆ ದಿನಾಂಕದ ಅವಧಿಯವರೆಗೆ ನೈರ್ಮಲ್ಯೀಕರಣ, ಸ್ವಚ್ಛತೆ ಸೇವೆಯನ್ನು ಮಾಡಲು ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತ ಹೊರಗುತ್ತಿಗೆದಾರರಿಂದ/ ಏಜನ್ಸಿದಾರರಿಂದ “ತಾಂತ್ರಿಕ ಬಿಡ್” ಹಾಗೂ “ಆರ್ಥಿಕ ಬಿಡ್” ಆಧಾರದ ಮೇಲೆ ಇ-ಪ್ರೋಕ್ಯೂರಮೆಂಟ್ ಪೋರ್ಟಲ್ ಮೂಲಕ ಅಲ್ಪಾವಧಿ ಇ-ಟೆಂಡರುಗಳನ್ನು ದಿನಾಂಕ: 25-07-2020 ಮಧ್ಯಾಹ್ನ 3.00 ಗಂಟೆಯ ರವರೆಗೆ ಆಹ್ವಾನಿಸಲಾಗಿದೆ.

1. “ತಾಂತ್ರಿಕ ಬಿಡ್”ಗಳನ್ನು ದಿನಾಂಕ: 27-07-2020 ರಂದು ಮುಂಜಾನೆ 10.45 ಗಂಟೆಗೆ ಅಥವಾ ಅಂದು ಸಾಧ್ಯವಾಗದಿದ್ದಲ್ಲಿ ಮರುದಿನ ಕಚೇರಿ ವೇಳೆಯಲ್ಲಿ ತೆರೆಯಲಾಗುವುದು.
2. “ಆರ್ಥಿಕ ಬಿಡ್”ಗಳನ್ನು, ತಾಂತ್ರಿಕ ಬಿಡ್ಗಳ ಅನುಮೋದನೆಯ ನಂತರ ತೆರೆಯಲಾಗುವುದು.
3. ತಾಂತ್ರಿಕ ಬಿಡ್‌ನಲ್ಲಿ ಅರ್ಹರಾದ ಏಜನ್ಸಿಯನ್ನು ಆರ್ಥಿಕ ಬಿಡ್‌ಗಾಗಿ ಪರಿಗಣಿಸಲಾಗುವುದು.
4. ಟೆಂಡರ್ ಅಧಿಸೂಚನೆಯ ವಿವರವಾದ ಮಾಹಿತಿ ಹಾಗೂ ಇತರೆ ಷರತ್ತುಗಳ ಬಗ್ಗೆ ಈ ವಿಶ್ವವಿದ್ಯಾಲಯದ ಜಾಲತಾಣವನ್ನು ಸಂಪರ್ಕಿಸಿ ಪಡೆದುಕೊಳ್ಳಬಹುದು.
5. “ತಾಂತ್ರಿಕ ಬಿಡ್” ಹಾಗೂ “ಆರ್ಥಿಕ ಬಿಡ್”ಸ್ವೀಕರಿಸಲು ಹಾಗೂ ತೆರೆಯಲು ನಿಗದಿಪಡಿಸಿದ ದಿನಾಂಕಗಳನ್ನು ಪರಿಷ್ಕರಿಸುವ/ ಮುಂದೂಡುವ ಸಂಪೂರ್ಣ ಅಧಿಕಾರವನ್ನು ಈ ವಿಶ್ವವಿದ್ಯಾಲಯದ ಕುಲಸಚಿವರು ಹೊಂದಿರುತ್ತಾರೆ.
6. ಸದರಿ ಟೆಂಡರ್ ಪ್ರಕ್ರಿಯೆ ಇ-ಪೋರ್ಟಲ್ ಸೇವೆಯಾಗಿದ್ದು ಸಂಪೂರ್ಣ ಪಾರದರ್ಶಕವಾಗಿರುತ್ತದೆ.

ತಾಂತ್ರಿಕ ಟೆಂಡರ್ (Technical Bid)

ತಾಂತ್ರಿಕ ಬಿಡ್‌ಗೆ ಸಂಬಂಧಿಸಿದಂತೆ ಏಜನ್ಸಿಯು ಈ ಕೆಳಗೆ ನಮೂದಿಸಿದ ಎಲ್ಲ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಇ-ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಅಂದರೆ ಮಾತ್ರ ಅಂತಹ ಏಜನ್ಸಿಯ ಟೆಂಡರುಗಳನ್ನು ಮುಂದಿನ ಪ್ರಕ್ರಿಯೆಗೆ ಯಶಸ್ವಿ ಬಿಡ್‌ಗಳೆಂದು ಪರಿಗಣಿಸಲಾಗುವುದು ಹಾಗೂ ಮೂಲ ದಾಖಲೆಗಳ ನೈಜತೆಯನ್ನು ಪರಿಶೀಲಿಸಿ, ಅಂಗೀಕಾರ ಅಥವಾ ತಿರಸ್ಕಾರಗೊಳಿಸುವ ಅಧಿಕಾರವನ್ನು ಈ ವಿಶ್ವವಿದ್ಯಾಲಯವು ಹೊಂದಿರುತ್ತದೆ.


Registrar

Tenderers are required to scan the following documents and to upload in the e-portal compulsorily, then only it will be treated as a responsive Bid and the University reserves the right either to accept or to reject the Bid depending upon the authentication of the original Documents.

ಟೆಂಡರಿನ ಜೊತೆ ಕಡ್ಡಾಯವಾಗಿ ಲಗತ್ತಿಸಬೇಕಾದ ದಾಖಲಾತಿಗಳು (Mandatory Documents accompany with the Tender)

ಕ್ರ.ಸಂ	ವಿಷಯ	ಅಂಕಗಳು
1.	ಸಕ್ಷಮ ಪ್ರಾಧಿಕಾರಗಳಿಂದ ಭವಿಷ್ಯ ನಿಧಿ ನೋಂದಣಿ ಪತ್ರ. Provident Fund Registration letter from the Competent Authority.	15
2.	ಸಕ್ಷಮ ಪ್ರಾಧಿಕಾರಗಳಿಂದ ನೌಕರರ ರಾಜ್ಯ ವಿಮೆ ನೋಂದಣಿ ಪತ್ರ Employees State Insurance Registration letter from the Competent Authority.	10
3.	ಕಾರ್ಮಿಕ ಇಲಾಖೆಯಿಂದ, ನೈರ್ಮಲ್ಯೀಕರಣ, ಸ್ವಚ್ಛತೆ ಮಾಡುವ ಏಜನ್ಸಿಯ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೀಡುವ ಸಲುವಾಗಿ ಪಡೆದುಕೊಂಡಂತಹ ನೋಂದಣಿ ಪತ್ರ ಹಾಗೂ ಅದರ ಸಂಖ್ಯೆ. Registration No. and letter issued by the Labour Department towards Providing of Housekeeping Services through on outsource basis.	15
4.	ಈಗಾಗಲೇ ಯಾವುದೇ ಸರಕಾರಿ ಇಲಾಖೆ, ಆರೆಸರಕಾರಿ ಇಲಾಖೆ/ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಭವಿಷ್ಯ ನಿಧಿ ಹಾಗೂ ನೌಕರರ ರಾಜ್ಯ ವಿಮೆ ಪಾವತಿ ಮಾಡಿದ ಬಗ್ಗೆ ವಿವರ. ಅಂದರೆ, ಇ.ಪಿ.ಎಫ್.ಗೆ ಸಂಬಂಧಿಸಿದಂತೆ [Employees Provident Fund Scheme 1952, para No.38(3)] ರಲ್ಲಿ ನಮೂದಿಸಿದಂತೆ ಕಳೆದ ಸಾಲಿನಲ್ಲಿ ಪಾವತಿ ಮಾಡಿದ ವಾರ್ಷಿಕ ವಂತಿಕೆ ತಪ್ಪು; ಹಾಗೂ ಇ.ಎಸ್.ಐ. ಪಾವತಿ ಮಾಡಿದ ಬಗ್ಗೆ ಆ ಇಲಾಖೆಯಿಂದ ಪಡೆದುಕೊಂಡ ಹಾಗೂ ದೃಢೀಕರಣಗೊಳಿಸಿದ ವಾರ್ಷಿಕ ವಂತಿಕೆಯ ತಪ್ಪು; (statement). Particulars of EPF and ESI pertaining to employees engaged on outsource basis in any Government Department/Private Organizations i.e., payment of EPF Annual Contribution in Form No.6-A as per para No.38(3) of Employees Provident Fund Scheme 1952 and statement of ESI Annual Contribution paid during last year.	10
5.	ಕಳೆದ 2 ವರ್ಷ, ಅಂದರೆ 2018-19 ಹಾಗೂ 2019-20ನೇ ಸಾಲಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ/ಜಿ.ಎಸ್.ಟಿ. ಪಾವತಿಸಿದ ಬಗ್ಗೆ ವಾರ್ಷಿಕ ರಿಟರ್ನ್ ಪ್ರತಿಗಳು. The Income Tax returns/G.S.T. for the last 2 years i.e. 2018-19 and 2019-20	10
6.	ಸಂಬಂಧಪಟ್ಟ ಪ್ರಾಧಿಕಾರದಿಂದ ಸೇವಾ ತೆರಿಗೆಯ ನೋಂದಣಿ ಪತ್ರ (ನಿಗದಿತ ನಮೂನೆ GST). Service Tax Registration letter i.e. GST Form, from the Competent Authority.	10
7.	2018-19 ಹಾಗೂ 2019-20ನೇ ಸಾಲಿಗೆ ಸರಕಾರಿ/ಆರೆಸರಕಾರಿ ಇಲಾಖೆ ಅಥವಾ ಯಾವುದೇ ಸಂಸ್ಥೆಯಲ್ಲಿ 05ಕ್ಕಿಂತ ಕಡಿಮೆ ಇಲ್ಲದಂತೆ ನೈರ್ಮಲ್ಯೀಕರಣ ಸ್ವಚ್ಛತೆ ಮಾಡುವ ಏಜನ್ಸಿಯ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಣೆ ಮಾಡಲು ನೀಡಿದ ಸಂಬಂಧಪಟ್ಟವರ ಹೆಸರು, ದೂರವಾಣಿ ಸಂಖ್ಯೆ, ಇತ್ಯಾದಿ ವಿವರಗಳನ್ನೊಳಗೊಂಡ ಸಂಬಂಧಪಟ್ಟವರಿಂದ ದೃಢೀಕರಣ ಪತ್ರ. Attested letters from the concerned Department/Institutions for having provided not less than 05 employees on outsource basis i.e., number of employees, nature of works, name and telephone number of the organization.	10
8.	2018-19 ಮತ್ತು 2019-20ನೇ ಸಾಲಿನಲ್ಲಿ ರೂ. 10.00 ಲಕ್ಷ ಅಥವಾ ಅದಕ್ಕೂ ಹೆಚ್ಚು ವಹಿವಾಟು ಮಾಡಿರುವ ಬಗ್ಗೆ ಚಾರ್ಟೆಡ್ ಅಕೌಂಟೆಂಟ್ ರವರಿಂದ ವಾರ್ಷಿಕ ವ್ಯವಹಾರ ಪತ್ರದ ದೃಢೀಕೃತ ಪ್ರತಿ. Certified copy of the turnover letter, audited by the Chartered Accountant, a turnover showing more than Rs. 10.00 lakhs, for the financial year 2018-19 and 2019-20.	10
9.	ಪಾನ ಕಾರ್ಡ್	10


Registrar

10.	<p>ಯಶಸ್ವಿ ಟೆಂಡರುದಾರರು ಈ ಕಚೇರಿಯಲ್ಲಿ ಕರಾರುನಾಮೆಗೆ ಸಹಿ ಮಾಡುವ ಪೂರ್ವದಲ್ಲಿ ಸಂಬಂಧಿಸಿದ ಇಲಾಖೆಯಿಂದ ಈ ವಿಶ್ವವಿದ್ಯಾಲಯಕ್ಕೆ ಕಾರ್ಮಿಕ ಇಲಾಖೆಯಿಂದ ಫಾರ್ಮ್-5ನ್ನು ಪಡೆದು ಸಲ್ಲಿಸುವುದು ಕಡ್ಡಾಯ.</p> <p>The successful tenderer needs to furnish Form No-5 concerning to engagement of outsource employees in this University from Labour Department compulsorily before execution of Agreement in this office.</p>	
-----	---	--

ಕಡ್ಡಾಯವಾಗಿ ಪಾಲನೆ ಮಾಡಬೇಕಾದ ಷರತ್ತುಗಳು

(Mandatory conditions to observe) :

1. ಟೆಂಡರುದಾರರು ಸೇವೆಗೆ ಸಂಬಂಧಿಸಿದಂತೆ ಶೇಕಡಾ 2.5ರಷ್ಟು ಅಂದರೆ ರೂ. 49,550/-ಗಳನ್ನು ಇ.ಎಂ.ಡಿ (ಮುಂಗಡ ಹಣ ಠೇವಣಿ) ಎಂದು ಇ-ಪ್ರೊಕ್ಯೂರಮೆಂಟ್ ಮೂಲಕ ಆನ್ ಲೈನ್ ಮೇಲೆ ಸಲ್ಲಿಸಬೇಕು.

Tenderers are required to pay 2.5% Rs. 49,550/- thousand as EMD through online.

2. ಉದ್ಯೋಗದಾತರ ಹಾಗೂ ನೌಕರರ ಪಾಲಿನ ಇ.ಎಸ್.ಐ. ಮತ್ತು ಇ.ಪಿ.ಎಫ್. ಮಾಸಿಕ ಕಂತುಗಳನ್ನು ನಿಯಮಾನುಸಾರ ಅವರವರ ಖಾತೆಗೆ ಸಂಬಂಧಿಸಿದ ಇಲಾಖೆಯಲ್ಲಿ ಭರಣ ಮಾಡಬೇಕು. ಹಾಗೂ ವಿಶ್ವವಿದ್ಯಾಲಯಕ್ಕೆ ಪ್ರತಿ ತಿಂಗಳು ಪ್ರತ್ಯೇಕವಾಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಸಿಬ್ಬಂದಿಗಳ ವಿವರಣೆ ಮಾತ್ರ ಇರುವ ಇ.ಸಿ.ಆರ್ ಪ್ರತಿಯನ್ನು ಸಲ್ಲಿಸಬೇಕು.

Employer and employee contributions towards ESI & EPF are to be remitted in the concerned departments against employees accounts and separate list ECR copy consisting exclusive staff of the University shall be submitted to University every Month.

3. ಅರ್ಹ ನೌಕರರಿಗೆ ಇ.ಎಸ್.ಐ. ಕಾರ್ಡುಗಳನ್ನು ಗುತ್ತಿಗೆ ಪ್ರಾರಂಭವಾದ ಒಂದು ತಿಂಗಳ ಒಳಗಾಗಿಯೇ ನೀಡಬೇಕು.

ESI cards shall be issued to the eligible employees within one month from the date of commencement of contract.

4. ನೈರ್ಮಲ್ಯೀಕರಣ ಮತ್ತು ಸ್ವಚ್ಛತಾ ಸಿಬ್ಬಂದಿಗಳಿಗೆ ನಿಯಮಾವಳಿಗಳನ್ವಯ ಪೂರೈಸಬೇಕಾದ ಸಮವಸ್ತ್ರ, ಗಮ್ ಶೂ, ಕೈ ಕವಚ, ಮುಖವಾಡ, ಇತ್ಯಾದಿ ಪರಿಕರಗಳನ್ನು ಹಾಗೂ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆಯನ್ನು ಯಶಸ್ವಿ ಏಜೆನ್ಸಿದಾರರು ತಮ್ಮ ಸ್ವಂತ ಖರ್ಚಿನಿಂದಲೇ ಒದಗಿಸಬೇಕು.

The successful tenderer shall provide uniforms, gum-shoes, hand gloves, socks, mask apart from health check-up for every three months provided by Agency only.

5. ಉಪ ಗುತ್ತಿಗೆ (ಸಬ್ ಕಾಂಟ್ರಾಕ್ಟ್) ನೀಡಲು ಅವಕಾಶವಿರುವುದಿಲ್ಲ.

There is no provision to Sub-contract.

6. ವೈಯಕ್ತಿಕ ಹೆಸರಿನಲ್ಲಿ ಟೆಂಡರ್‌ನ್ನು ನಮೂದಿಸಿದರೆ 1% ಹಾಗೂ ಸಂಸ್ಥೆ/ಏಜೆನ್ಸಿ/ಸೊಸೈಟಿಯ ಹೆಸರಿನಲ್ಲಿ ಟೆಂಡರ್ ನಮೂದಿಸಿದರೆ 2% ತೆರಿಗೆ ಕಡಿತಗೊಳಿಸಲಾಗುವುದು. ಕಾರಣ ಕಮೀಷನ್ ನಮೂದಿಸುವಾಗ ಶಾಸನಬದ್ಧ ತೆರಿಗೆಗಳನ್ನು ಗಮನದಲ್ಲಿಟ್ಟುಕೊಂಡು ನಮೂದಿಸುವುದು. ಅದಕ್ಕಿಂತ ಕಡಿಮೆ ನಮೂದಿಸಿದವರ ಆರ್ಥಿಕ ಬಿಡ್ ಅನೂರ್ಜಿತಗೊಳಿಸಲಾಗುವುದು.

7. ಹಣಕಾಸು ಬಿಡ್‌ನಲ್ಲಿ ಒಬ್ಬರಿಗಿಂತ ಹೆಚ್ಚು ಟೆಂಡರುದಾರರು L1 ಆದರೆ, ಸಂಬಂಧಿಸಿದ ಸಂಸ್ಥೆಯವರು ಒದಗಿಸಿರುವ ಭದ್ರತಾ ಸಿಬ್ಬಂದಿಗಳ ಪ್ರಸ್ತುತ ಮೂರು ಆರ್ಥಿಕ ವರ್ಷಗಳ ಸರಾಸರಿ ವಹಿವಾಟನ್ನು ಪರಿಗಣಿಸಲಾಗುವುದು. ಹೆಚ್ಚಿಗೆ ವಹಿವಾಟು ಹೊಂದಿದ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು.


 Page 3 of 7
Registrar

ಸೂಚನೆ:

ತಾಂತ್ರಿಕ ಬಿಡ್‌ನಲ್ಲಿ ಯಶಸ್ವಿಯಾದ ಟೆಂಡರುದಾರರ ಆರ್ಥಿಕ ಬಿಡ್‌ಗಳನ್ನು ಮಾತ್ರ ತೆರೆಯಲಾಗುವುದು. ತಾಂತ್ರಿಕ ಬಿಡ್‌ನ್ನು ಈ ಮೇಲೆ ನಮೂಸಿದ ಪ್ರಮಾಣ ಪತ್ರಗಳ ದಾಖಲಾತಿಗಳನ್ನು ಮೌಲ್ಯಮಾಪನ ಮಾಡಿ ಯಶಸ್ವಿ ಬಿಡ್‌ಗಳನ್ನು ಮಾತ್ರ ಪರಿಗಣಿಸಲಾಗುವುದು. ಅಯಶಸ್ವಿ ಬಿಡ್‌ದಾರರ ಇ.ಎಂ.ಡಿ. ಮೊತ್ತದ ಹಣವನ್ನು, ಯಶಸ್ವಿ ಬಿಡ್‌ದಾರರು ಸೇವೆಯನ್ನು ಪೂರೈಸುವ ಕುರಿತು ಈ ಕಛೇರಿಯಲ್ಲಿ ಕರಾರುನಾಮೆಯನ್ನು ಮಾಡಿಕೊಂಡ ನಂತರ ಹಿಂದಿರುಗಿಸಲಾಗುವುದು.

After evaluation of technical bids, based on the above documents, the successful bidders financial bids will be opened. The Earnest Money Deposit of the unsuccessful tenderers will be refunded only after execution of agreement in this office, by the successful tenderer.

ಆರ್ಥಿಕ ಟೆಂಡರ್ (Financial Bid)

ಆರ್ಥಿಕ ಟೆಂಡರಿಗೆ ಸಂಬಂಧಿಸಿದಂತೆ ಟೆಂಡರ್ ನಮೂನೆಯಲ್ಲಿ, ತಾವು ನಿರೀಕ್ಷಿಸುವ ಏಜನ್ಸಿ ಕಮಿಷನ್ ಮಾತ್ರ (Only Agency Commission) ಪ್ರತಿ ತಿಂಗಳು ಬಟವಡೆ ಮಾಡಲಾಗುವ ಒಟ್ಟು ಹುದ್ದೆಗಳ ನಿವ್ವಳ ವೇತನದ ಮೇಲೆ ಪ್ರತಿಶತ (%) ದರವನ್ನು ಟೆಂಡರಿನಲ್ಲಿ ನಮೂದಿಸತಕ್ಕದ್ದು.

Tenderers are to quote the (percentage) % of commission on the total net salary of all the staff.

ಇತರ ಷರತ್ತುಗಳು:

1. ಯಾವುದೇ ಕಾರಣವನ್ನು ನೀಡದೆ ಟೆಂಡರನ್ನು ತಿರಸ್ಕರಿಸುವ ಸಂಪೂರ್ಣ ಅಧಿಕಾರ ಈ ವಿಶ್ವವಿದ್ಯಾಲಯದ ಕುಲಸಚಿವರು ಹೊಂದಿರುತ್ತಾರೆ.
2. ತಾಂತ್ರಿಕ ಟೆಂಡರಗಳ ಮೌಲ್ಯಮಾಪನಗೊಳಿಸಲು ಅಳವಡಿಸಲಾದ ಮಾನದಂಡಗಳನ್ನು ಆಧರಿಸಿ, ಅವುಗಳ ಸ್ಥಿತಿಗತಿಯನ್ನು ನಿರ್ಧರಿಸಲು, ಈ ವಿಶ್ವವಿದ್ಯಾಲಯದ ಕುಲಸಚಿವರು ಅಧಿಕಾರವನ್ನು ಹೊಂದಿರುತ್ತಾರೆ.
3. ಈ ವಿಶ್ವವಿದ್ಯಾಲಯದ ಕುಲಸಚಿವರು ತೆಗೆದುಕೊಂಡ ನಿರ್ಣಯದ ಬಗ್ಗೆ ತಂಟೆ-ತಕರಾರುಗಳಿದ್ದಲ್ಲಿ ಈ ಕುರಿತು ಮೇಲ್ಮನವಿಯನ್ನು ಈ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸಲ್ಲಿಸಬಹುದು. ಸದರಿಯವರ ನಿರ್ಣಯವೇ ಅಂತಿಮವಾದದ್ದು.



ಸ್ವಚ್ಛತೆ ಮತ್ತು ನೈರ್ಮಲ್ಯೀಕರಣ ಕೆಲಸ ಮಾಡಿದ ಅನುಭವ ಹೊಂದಿದ ಸಿಬ್ಬಂದಿಗಳನ್ನು ಏಜೆನ್ಸಿದಾರರು ಪೂರೈಸಬೇಕಾದ ಸಿಬ್ಬಂದಿಗಳ ವಿವರಣೆ ಈ ಕೆಳಗಿನಂತಿರುತ್ತದೆ.

ಅ. ನಂ	ಒಂದು ದಿನಕ್ಕೆ ಬೇಕಾಗುವ ಸ್ವಚ್ಛತೆ ಮತ್ತು ನೈರ್ಮಲ್ಯೀಕರಣದ ಸಿಬ್ಬಂದಿಗಳು	ವಿದ್ಯಾರ್ಹತೆ	ವೇತನ (ತಿಂಗಳಿಗೆ ಒಬ್ಬರಿಗೆ)	ಒಟ್ಟು ಮೊತ್ತ (ರೂಪಾಯಿಗಳಲ್ಲಿ)
1.	ಗ್ರೂಪ್ 'ಡಿ' ಸ್ವಚ್ಛತೆ ಮತ್ತು ನೈರ್ಮಲ್ಯೀಕರಣ ಸಿಬ್ಬಂದಿಗಳು	7ನೇ ತರಗತಿ ಉತ್ತೀರ್ಣ ಹಾಗೂ 2-3 ವರ್ಷಗಳ ಸೇವಾನುಭವ	ರೂ.12,704.20 (ತುಟ್ಟಿಭತ್ಯೆ ಸೇರಿಸಿ)	12,704 x 13= ರೂ. 1,65,152/- (ಮಾಸಿಕ) 1,65,152 x 12= ರೂ. 19,81,824/- (ವಾರ್ಷಿಕ)
ಸದರಿ ವೇತನವನ್ನು Minimum wages and VDA from 1-4-2020 to 31.3.2021 ರ ಆದೇಶದ ಪ್ರಕಾರ ನಿಗದಿಗೊಳಿಸಲಾಗಿದೆ.				

ಷರತ್ತುಗಳು :

- ಯಶಸ್ವಿ ಟೆಂಡರುದಾರರು ತಾವು ಪಡೆದುಕೊಂಡಂತಹ ಗುತ್ತಿಗೆಯ ಒಟ್ಟು ಮೌಲ್ಯ ರೂ.19,81,824/- ಲಕ್ಷಗಳಿಗೆ ಶೇಕಡಾ 5 ರಷ್ಟು ಮೊತ್ತ ರೂ.99,100/- ಗಳನ್ನು ಭದ್ರತಾ ಠೇವಣಿ ಎಂದು ತಮಗೆ ಟೆಂಡರ್ ಸ್ವೀಕೃತಿ ಮಾಹಿತಿಯ ದಿನಾಂಕದಿಂದ 7 ದಿನಗಳೊಳಗೆ ಡಿ.ಡಿ. ರೂಪದಲ್ಲಿ ಮಾತ್ರ ಠೇವಣಿಯನ್ನು ಈ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳು (Finance Officer, KSLU, Hubballi) ಪದನಾಮದಲ್ಲಿ ತೆಗೆದುಕೊಂಡು ಕರಾರುನಾಮೆಯನ್ನು ಸಹಿ ಮಾಡುವ ಪೂರ್ವದಲ್ಲಿ ಈ ಕಚೇರಿಯಲ್ಲಿ ಸಲ್ಲಿಸಬೇಕು.
- ಸದರಿ ಭದ್ರತಾ ಠೇವಣಿ ಮೊತ್ತದ ಹಣವನ್ನು ಗುತ್ತಿಗೆ ಕಾರ್ಯವನ್ನು ತೃಪ್ತಿಕರವಾಗಿ ಪೂರೈಸಿದ ಅವಧಿ ಮುಕ್ತಾಯದ ಎರಡು ತಿಂಗಳ ನಂತರ ಹಿಂದಿರುಗಿಸಲಾಗುವುದು ಮತ್ತು ಅದಕ್ಕೆ ಯಾವುದೇ ಬಡ್ಡಿಯನ್ನು ನೀಡಲಾಗುವುದಿಲ್ಲ.
- ಯಶಸ್ವಿ ಟೆಂಡರುದಾರರು ಸೇವೆಗಾಗಿ ಪೂರೈಸುವ ಎಲ್ಲ ಸಿಬ್ಬಂದಿಗಳಿಗೆ, ಪ್ರತಿ ತಿಂಗಳು ಈ ವಿಶ್ವವಿದ್ಯಾಲಯವು ನೀಡುವ ಹಾಜರಾತಿ ಮೇರೆಗೆ ತಯಾರಿಸಲಾದ ವೇತನದ ಯಾದಿಗನುಗುಣವಾಗಿ, ವೇತನವನ್ನು ಪಾವತಿಸುವುದು. ಹಾಜರಾತಿ ವರದಿ ಸಲ್ಲಿಸಿದ 3 ದಿನಗಳಲ್ಲಿ ಈ ವಿಶ್ವವಿದ್ಯಾಲಯವು ನಿಗದಿ ಪಡಿಸಿದಂತೆ ನೌಕರನ ಪಾಲಿನ ಇ.ಎಸ್.ಐ. ಹಾಗೂ ಇ.ಪಿ.ಎಫ್. ಮೊತ್ತದ ಕಂತುಗಳನ್ನು ಅವರವರ ವೇತನದಲ್ಲಿ ಕಡಿತಗೊಳಿಸಿ ಹುಬ್ಬಳ್ಳಿ-ಧಾರವಾಡದಲ್ಲಿರುವ ಇ.ಎಸ್.ಐ. ಹಾಗೂ ಇ.ಪಿ.ಎಫ್. ಕಛೇರಿಯಲ್ಲಿ ಸಂಬಂಧಿಸಿದ ನೌಕರರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಅವರವರ ಖಾತೆಗಳಿಗೆ ಜಮಾ ಮಾಡಬೇಕು.
ನಂತರ ಆಯಾ ನೌಕರರ ಬ್ಯಾಂಕು ಖಾತೆಗೆ ವೇತನವನ್ನು ಜಮಾ ಮಾಡಬೇಕು. ಹೀಗೆ ಬಟವಡೆ ಮಾಡಿದ ನಂತರವೇ ಇದಕ್ಕೆ ಸಂಬಂಧಿಸಿದಂತೆ ಹಣ ಮರುಪಾವತಿಗಾಗಿ ಈ ವಿಶ್ವವಿದ್ಯಾಲಯಕ್ಕೆ ಬಿಲ್ಲನ್ನು ತಯಾರಿಸಿ ಸಲ್ಲಿಸತಕ್ಕದ್ದು.
ಇ.ಎಸ್.ಐ. ನಿಯಮಾವಳಿಗಳ ಮೇರೆಗೆ ಅರ್ಹ ನೌಕರರಿಗೆ ಇ.ಎಸ್.ಐ. ಕಾರ್ಡುಗಳನ್ನು ಹಾಗೂ ಇತರ ಎಲ್ಲ ನೌಕರರಿಗೆ ಇ.ಪಿ.ಎಫ್. ಖಾತೆಯ ನೊಂದಣಿ ಸಂಖ್ಯೆನ್ನು ನೀಡಿದ ನಂತರವೇ ಅಂತಹ ನೌಕರರ ಎಂಪ್ಲಾಯರ್ ಪಾಲಿನ ಇ.ಎಸ್.ಐ./ಇ.ಪಿ.ಎಫ್. ಕಂತುಗಳನ್ನು ನೀಡಲಾಗುವುದು. ಪ್ರತಿ ನೌಕರರಿಗೆ ಇ.ಎಸ್.ಐ. ನೊಂದಣಿ ಸಂಖ್ಯೆ ಹಾಗೂ ಅರ್ಹ ನೌಕರರಿಗೆ ಇ.ಎಸ್.ಐ. ಕಾರ್ಡನ್ನು ನೀಡದೇ ಇದ್ದಲ್ಲಿ ಎಂಪ್ಲಾಯರ್ ಪಾಲಿನ ಇ.ಎಸ್.ಐ./ಇ.ಪಿ.ಎಫ್. ಕಂತುಗಳ ಮೊತ್ತವನ್ನು ನೀಡಲಾಗುವುದಿಲ್ಲ.
- ಈ ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ಸಿಬ್ಬಂದಿಗಳ ಸಂಖ್ಯೆಯಲ್ಲಿ ಹೆಚ್ಚು ಅಥವಾ ಕಡಿಮೆ ಮಾಡಲು ಈ ವಿಶ್ವವಿದ್ಯಾಲಯವು ಅಧಿಕಾರವನ್ನು ಹೊಂದಿರುತ್ತದೆ.
- ಈ ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನೀಡಲಾಗುವ ಸಲಹೆ ಸೂಚನೆ, ಸುತ್ತೋಲೆ ಹಾಗೂ ಇತರ ಆದೇಶಗಳನ್ನು ಪಾಲಿಸಿಕೊಂಡು ಹೊರಗುತ್ತಿಗೆ ಸಿಬ್ಬಂದಿಗಳ ಸೇವೆಯನ್ನು ಪೂರೈಸತಕ್ಕದ್ದು.
- ಎಂಪ್ಲಾಯರ್ ಪಾಲಿನ ಇ.ಪಿ.ಎಫ್, ಇ.ಎಸ್.ಐ. ಕಂತುಗಳನ್ನು ಗುತ್ತಿಗೆದಾರರ ಕಮೀಷನ್ ಹಾಗೂ ಸೇವಾ ತೆರಿಗೆಗಳನ್ನು ಮಾತ್ರ ಈ ವಿಶ್ವವಿದ್ಯಾಲಯವು ನೀಡುವುದು. ಇನ್ನಿತರ ಯಾವುದೇ ತರಹದ ತೆರಿಗೆಗೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂಬಂಧಪಟ್ಟ ಇಲಾಖೆಗಳು ವಿಧಿಸುವ ಯಾವುದೇ ತೆರಿಗೆಗಳು ನಿಬಂಧನೆಗಳು ಇದ್ದಲ್ಲಿ ಅಂತಹವುಗಳನ್ನು ಹೊರಗುತ್ತಿಗೆದಾರರು ತಮ್ಮ ಹಣದಿಂದ ಸಂದಾಯ ಮಾಡತಕ್ಕದ್ದು ಹಾಗೂ ಯಾವುದೇ ತರಹದ ಕಾನೂನು ತೊಡಕುಗಳು ಉದ್ಭವಿಸಿದಲ್ಲಿ ಅದನ್ನು ತಮ್ಮ ಸ್ವಂತ ಖರ್ಚಿನಿಂದಲೇ ಪರಿಹರಿಸಿಕೊಳ್ಳತಕ್ಕದ್ದು. ಇದಕ್ಕೆ ಸಂಬಂಧಪಟ್ಟಂತೆ ಈ ವಿಶ್ವವಿದ್ಯಾಲಯದ ಮೇಲೆ




ಯಾವುದೇ ತರಹದ ಹಣಕಾಸಿನ ಹೊರೆ ಬೀಳದಂತೆ ನೋಡಿಕೊಳ್ಳುವ ಜವಾಬ್ದಾರಿಯು ಸಂಬಂಧಪಟ್ಟ ಗುತ್ತಿಗೆದಾರರದ್ದೇ ಆಗಿರುತ್ತದೆ.

7. ಹಿಂದಿನ ತಿಂಗಳಿನ ಇ.ಎಸ್.ಐ ಹಾಗೂ ಇ.ಪಿ.ಎಫ್ ವಂತಿಕೆಗಳನ್ನು ಕಡಿತಗೊಳಿಸಿ ಸಂಬಂಧಿಸಿದ ಇಲಾಖೆಗಳಲ್ಲಿ ಮಾಹೆವಾರು ಆಯಾ ನೌಕರರ ಹೆಸರಿನಲ್ಲಿ ಸಂದಾಯ ಮಾಡಿದ ಬಗ್ಗೆ, ಆಯಾ ಇಲಾಖೆಯಿಂದ ಪಡೆದಂತಹ ಗಣಕೀಕೃತ ಚಲನ್ ಹಾಗೂ ಇ.ಸಿ.ಆರ್. ಚಲನ್‌ಗಳ ಸ್ವ-ದೃಢೀಕೃತ ದಾಖಲಾತಿಗಳನ್ನು, ನೀಡಿದಲ್ಲಿ ಮಾತ್ರ ಆಯಾ ಮಾಸಿಕದ ಬಿಲ್ಲುಗಳನ್ನು ಮರುಪಾವತಿ ಮಾಡಲಾಗುವುದು. ವಿಶ್ವವಿದ್ಯಾಲಯದ ನೌಕರರ ಹೆಸರುಗಳನ್ನು ಹೊಂದಿದ ಇ.ಸಿ.ಆರ್ ಚಲನ್‌ಗಳನ್ನು ನೀಡತಕ್ಕದ್ದು. ವಿಶ್ವವಿದ್ಯಾಲಯದ ನೌಕರರನ್ನು ಹೊರತುಪಡಿಸಿದ ನೌಕರರನ್ನೊಳಗೊಂಡ ಇ.ಸಿ.ಆರ್. ಪ್ರತಿಯನ್ನು ಸಲ್ಲಿಸತಕ್ಕದ್ದಲ್ಲ.
8. ಗುತ್ತಿಗೆದಾರರಿಂದ ಈ ವಿಶ್ವವಿದ್ಯಾಲಯವು ಒಪ್ಪಂದವನ್ನು ಮಾಡಿಕೊಂಡ ದಿನಾಂಕದಿಂದ ಒಂದು ವರ್ಷದ ಅವಧಿಯವರೆಗೆ ಜಾರಿಯಲ್ಲಿರುತ್ತದೆ.
8. ಗುತ್ತಿಗೆದಾರರು ಪೂರೈಸಿದ ಸಿಬ್ಬಂದಿಗಳಿಂದ ಈ ವಿಶ್ವವಿದ್ಯಾಲಯಕ್ಕೆ ಯಾವುದೇ ತರಹದ ಹಾನಿ ಸಂಭವಿಸಿದಲ್ಲಿ ಅಂತಹ ಹಾನಿಯನ್ನು ಗುತ್ತಿಗೆದಾರರೇ ತಮ್ಮ ಸ್ವಂತ ಖರ್ಚಿನಿಂದ ಭರಿಸತಕ್ಕದ್ದು. ಇದಕ್ಕೆ ತಪ್ಪಿದಲ್ಲಿ, ಅಂತಹ ಹಾನಿಯನ್ನು ಅವರಿಗೆ ಪಾವತಿಸಬೇಕಾಗಿರುವ ಬಿಲ್‌ನಿಂದ ಅಥವಾ ಭದ್ರತಾ ಠೇವಣಿ ಮೊತ್ತದಿಂದ ಕಡಿತಗೊಳಿಸುವ ಸಂಪೂರ್ಣ ಅಧಿಕಾರ ಈ ವಿಶ್ವವಿದ್ಯಾಲಯದ ಕುಲಸಚಿವರಿಗಿರುತ್ತದೆ.
9. ಕಾರ್ಮಿಕ ಇಲಾಖೆಯ ಪ್ರಕಾರ ಇ.ಎಸ್.ಐ, ಇ.ಪಿ.ಎಫ್., ಆದಾಯ ತೆರಿಗೆ ಹಾಗೂ ಸೇವಾ ತೆರಿಗೆಯ ನಿಯಮಾವಳಿಗಳನ್ನು ಚಾಚೂ ತಪ್ಪದೇ ಪಾಲಿಸುವುದು ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ಹೊರಡಿಸಿದಂತಹ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವುದು.
10. ಈ ಮೇಲ್ಕಾಣಿಸಿದ ಯಾವುದೇ ಷರತ್ತು ಹಾಗೂ ಸೂಚನೆಗಳನ್ನು ಉಲ್ಲಂಘಿಸಿದಲ್ಲಿ ಯಶಸ್ವಿ ಗುತ್ತಿಗೆದಾರರಿಗೆ ನೀಡಿರುವ ಹೊರಗುತ್ತಿಗೆ ಆದೇಶವನ್ನು ರದ್ದು ಪಡಿಸುವ ಸಂಪೂರ್ಣ ಅಧಿಕಾರ ಈ ವಿಶ್ವವಿದ್ಯಾಲಯವು ಹೊಂದಿರುತ್ತದೆ.
11. ಈ ವಿಶ್ವವಿದ್ಯಾಲಯದ ಕಾನೂನು ಶಾಲೆಗೆ ದಿನ ನಿತ್ಯದ ಕೆಲಸ ನೈರ್ಮಲ್ಯೀಕರಣ, ಸ್ವಚ್ಛತಾ ಕಾರ್ಯಕ್ಕಾಗಿ ಪೂರೈಸಲಾದ ನೌಕರರು ಸಂಪೂರ್ಣವಾಗಿ ತಮ್ಮ ಸಂಸ್ಥೆಯ ಸಿಬ್ಬಂದಿಗಳಾಗಿರುತ್ತಾರೆ. ಅಂತಹ ನೌಕರರು ಯಾವುದೇ ಕಾರಣಕ್ಕೂ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಥವಾ ಸೇವಾ ಹಕ್ಕನ್ನು ಪ್ರತಿಪಾದಿಸುವದಕ್ಕೆ ಯಾವ ಹಕ್ಕು ಇರುವುದಿಲ್ಲ.
12. ಪೂರೈಸಲಾಗುವ ಸಿಬ್ಬಂದಿಗಳು ಕೆಲಸ ಕಾರ್ಯಗಳಲ್ಲಿ ಶಿಸ್ತು ಮತ್ತು ಸಂಯಮತೆ ಪಾಲನೆ ಮಾಡಬೇಕಿದ್ದು ಒಳ್ಳೆಯ ನಡತೆಯುಳ್ಳವರಾಗಿರಬೇಕು. ನಿಯಮಬಾಹಿರವಾಗಿ ನಡೆದುಕೊಂಡಲ್ಲಿ ಹಾಗೂ ಬೇಜವಾಬ್ದಾರಿಯಿಂದ ವರ್ತಿಸಿದಲ್ಲಿ, ನಿರ್ಲಕ್ಷ್ಯ ಮನೋಭಾವನೆ ತಾಳಿದಲ್ಲಿ ತಮ್ಮ ಸಂಸ್ಥೆಗೆ ಮುನ್ಸೂಚನೆ ನೀಡದೇ ಅಂತಹವರನ್ನು ಕೆಲಸದಿಂದ ವಜಾಗೊಳಿಸಲಾಗುವುದು ಹಾಗೂ ಅವರ ಸ್ಥಳದಲ್ಲಿ ಬೇರೆ ಒಳ್ಳೆಯ ನಡತೆಯ ಸಿಬ್ಬಂದಿಯನ್ನು ಗುತ್ತಿಗೆದಾರರು ಪೂರೈಸಬೇಕು.
13. ಒಂದು ವೇಳೆ ಗುತ್ತಿಗೆದಾರರು ಪೂರೈಸಿದ ಸಿಬ್ಬಂದಿ ಈ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಮಯದಲ್ಲಿ ಯಾವುದೇ ಅಪಘಾತಕ್ಕೀಡಾದಲ್ಲಿ / ಮರಣ ಹೊಂದಿದಲ್ಲಿ ಈ ವಿಶ್ವವಿದ್ಯಾಲಯವು ಜವಾಬ್ದಾರಿ ಆಗುವುದಿಲ್ಲ. ಅದಕ್ಕೆ ಏಜನ್ಸಿದಾರರೇ ಜವಾಬ್ದಾರರಾಗಿರುತ್ತಾರೆ.
14. ಸಿಬ್ಬಂದಿಗಳಿಗೆ ವೇತನ ಬಟವಡೆ ಮಾಡುವ ಕುರಿತು ಈ ವಿಶ್ವವಿದ್ಯಾಲಯವು ನೀಡುವ ಹಾಜರಾತಿ ವರದಿಯನ್ನು ಗುತ್ತಿಗೆದಾರರಿಗೆ ನೀಡಿದ 3 ದಿನಗಳ ಒಳಗಾಗಿ ಹೊರಗುತ್ತಿಗೆ ಸಿಬ್ಬಂದಿಗಳಿಗೆ ವೇತನ ಬಟವಡೆ ಮಾಡದೇ ಹೋದರೆ ದಂಡ ವಿಧಿಸುವ ಹಕ್ಕನ್ನು ವಿಶ್ವವಿದ್ಯಾಲಯ ಹೊಂದಿದೆ.
15. ವಿಶ್ವವಿದ್ಯಾಲಯದ ಕಾನೂನು ಶಾಲೆಯ ಕಟ್ಟಡದ ನೈರ್ಮಲ್ಯೀಕರಣಕ್ಕಾಗಿ ಹಾಗೂ ಸ್ವಚ್ಛತೆ ಮಾಡುವ ಸಾಮಗ್ರಿಗಳನ್ನು (Phenoil, Acid, Harpik, Harpik Tablets, Floor Clening Stick, Rubber Wiper, Gras Brooms, Coconut Brooms, Toilet Cleaning Brush, Soap Power, Liquid Soap, Liquid Hand Wash Dispensers, Naphthalene Balls, Odonil Deodorant Packets, Room Freshener Sprayer) ವಿಶ್ವವಿದ್ಯಾಲಯವು ಪೂರೈಸುತ್ತದೆ.
16. ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಸಮವಸ್ತ್ರ, ಬೂಟ್‌ಗಳನ್ನು ಹವಾಮಾನಕ್ಕನುಗುಣವಾದ ಉಡುಪುಗಳನ್ನು ಹಾಗೂ ರಾತ್ರಿ ವೇಳೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಟಾರ್ಚನ್ನು ಹಾಗೂ ಲಾಠಿಗಳನ್ನು ಗುತ್ತಿಗೆ ಏಜನ್ಸಿದಾರರು ತಮ್ಮ ಸ್ವಂತ ಖರ್ಚಿನಿಂದ ಒದಗಿಸುವುದು.

Page 6 of 7


Registrar

17. ಈ ವಿಶ್ವವಿದ್ಯಾಲಯದ ಕುಲಸಚಿವರಿಗೆ ಗುತ್ತಿಗೆದಾರರ ಸೇವೆಯನ್ನು ಸಮಾಧಾನಕರವೆಂದು ಕಂಡುಬಂದಲ್ಲಿ ಗುತ್ತಿಗೆಯ ಅವಧಿಯನ್ನು ವಿಧಿಸಲಾಗುವ ಹೆಚ್ಚುವರಿ ಷರತ್ತುಗಳಿಗೆ ಒಳಪಟ್ಟು ಮುಂದಿನ 4 ತಿಂಗಳುಗಳು ಅಥವಾ ಅದಕ್ಕಿಂತಲೂ ಕಡಿಮೆ ಅವಧಿಗೆ ವಿಸ್ತರಣೆ ಮಾಡಲು ಅವಕಾಶವಿರುತ್ತದೆ.
18. ಈ ವಿಷಯದ ಕುರಿತು ಯಾವುದೇ ತಂಟೆ-ತಕರಾರುಗಳು ಉದ್ಭವಿಸಿದಲ್ಲಿ ಈ ವಿಶ್ವವಿದ್ಯಾಲಯದ ಕುಲಪತಿಗಳು ಮೇಲ್ಮನವಿ ಪ್ರಾಧಿಕಾರಿಯಾಗಿರುತ್ತಾರೆ ಹಾಗೂ ಅವರು ತೆಗೆದುಕೊಳ್ಳುವ ನಿರ್ಣಯವೇ ಅಂತಿಮವಾಗಿರುತ್ತದೆ.
19. ಗುತ್ತಿಗೆದಾರರ ಸೇವೆಗೆ ಸಂಬಂಧಿಸಿದ ನ್ಯಾಯಿಕ ವ್ಯಾಜ್ಯಗಳು ಉದ್ಭವಿಸಿದಲ್ಲಿ, ಸಿವಿಲ್ ನ್ಯಾಯಾಲಯ ಹುಬ್ಬಳ್ಳಿ ಹಾಗೂ ಹುಬ್ಬಳ್ಳಿಯಲ್ಲಿನ ಇತರ ನ್ಯಾಯಾಲಯಗಳು ದಾವೆಯ ಕ್ಷೇತ್ರವ್ಯಾಪ್ತಿಯ ನ್ಯಾಯಾಲಯಗಳಾಗಿರುತ್ತವೆ.
21. ಈ ಮೇಲೆ ನಮೂದಿಸಿದ ಕರಾರುಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಬದಲಾವಣೆ ಮಾಡುವ ಮತ್ತು ಹೆಚ್ಚಿನ ಕರಾರುಗಳನ್ನು ವಿಧಿಸುವ ಅಧಿಕಾರವು ಈ ವಿಶ್ವವಿದ್ಯಾಲಯಕ್ಕೆ ಇರುತ್ತದೆ.
ಈ ಮೇಲೆ ನಮೂದಿಸಿದ ಎಲ್ಲ ಷರತ್ತು ಹಾಗೂ ಸೂಚನೆಯನ್ನೊಳಗೊಂಡ ಕರಾರುನಾಮೆಯನ್ನು ಟೆಂಡರ್ ಸ್ವೀಕೃತಿಯ ಮಾಹಿತಿಯ ದಿನಾಂಕದಿಂದ 7 ದಿನಗಳೊಳಗೆ ಒಪ್ಪಂದ ಮಾಡಿಕೊಳ್ಳತಕ್ಕದ್ದು. ಹಾಗೂ ಇದಕ್ಕೆ ಅಗತ್ಯವಿರುವ ರೂ. 200.00 (ಎರಡು ನೂರು ಮಾತ್ರ) ಮೌಲ್ಯದ ಛಾಪಾ ಕಾಗದವನ್ನು ಯಶಸ್ವಿ ಗುತ್ತಿಗೆದಾರರೇ ತಂದು ಈ ವಿಶ್ವವಿದ್ಯಾಲಯಕ್ಕೆ ಒದಗಿಸುವುದು.



ಕುಲಸಚಿವರು

ಏಜೆನ್ಸಿದಾರರ ಇತ್ತೀಚಿನ
ಭಾವಚಿತ್ರ ಲಗತ್ತಿಸಬೇಕು
ಹಾಗೂ ಅದರ ಮೇಲೆ
ಅವರ ಸಹಿ ಮಾಡಬೇಕು

ಟೆಕ್ನಿಕಲ್ ಬಿಡ್ ಟೆಂಡರ್ ನಮೂನೆ

Technical Bid

1.	ಏಜೆನ್ಸಿದಾರರ ಪೂರ್ಣ ಹೆಸರು Tenderer full name	:	
2.	ಏಜೆನ್ಸಿದಾರರ ಹೆಸರು ಮತ್ತು ಪೂರ್ಣ ವಿಳಾಸ Tenderers full name and postal address	:	
3.	ಸ್ಥಿರ ದೂರವಾಣಿ ಸಂಖ್ಯೆ Land phone No.	:	
4.	ಸಂಚಾರಿ ದೂರವಾಣಿ ಸಂಖ್ಯೆ Cell phone No.	:	
5.	ಈ ವಿಶ್ವವಿದ್ಯಾಲಯದೊಂದಿಗೆ ಪತ್ರ ವ್ಯವಹಾರ ಮಾಡುವ ಏಜೆನ್ಸಿದಾರರು ಅಥವಾ ಅವರು ನೇಮಿಸಿರುವ ಸಿಬ್ಬಂದಿಯ ಹೆಸರು ಮತ್ತು ಪೂರ್ಣ ವಿಳಾಸ Name and full address of the tenderer or his authorized agent who wants to correspond with this University.	:	
6.	ಸಕ್ಷಮ ಪ್ರಾಧಿಕಾರಗಳಿಂದ ಭವಿಷ್ಯ ನಿಧಿ ನೋಂದಣಿ ಪತ್ರ, Provident Fund Registration letter from the Competent Authority.	:	
7.	ಸಕ್ಷಮ ಪ್ರಾಧಿಕಾರಗಳಿಂದ ನೌಕರರ ರಾಜ್ಯ ವಿಮೆ ನೋಂದಣಿ ಪತ್ರ Employees State Insurance Registration letter from the Competent Authority.	:	
8.	ಕಾರ್ಮಿಕ ಇಲಾಖೆಯಿಂದ, ನೈರ್ಮಲ್ಯೀಕರಣ, ಸ್ವಚ್ಛತೆ ಮಾಡುವ ಏಜೆನ್ಸಿಯ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೀಡುವ ಸಲುವಾಗಿ ಪಡೆದುಕೊಂಡಂತಹ ನೋಂದಣಿ ಪತ್ರ ಹಾಗೂ ಅದರ ಸಂಖ್ಯೆ. Registration No. and letter issued by the Labour Department towards Providing of Housekeeping Services through on outsource basis.	:	
9.	ಈಗಾಗಲೇ ಯಾವುದೇ ಸರಕಾರಿ ಇಲಾಖೆ, ಅರೆಸರಕಾರಿ ಇಲಾಖೆ/ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ	:	

	<p>ನೌಕರರ ಭವಿಷ್ಯ ನಿಧಿ ಹಾಗೂ ನೌಕರರ ರಾಜ್ಯ ವಿಮಾ ಪಾವತಿ ಮಾಡಿದ ಬಗ್ಗೆ ವಿವರ. ಅಂದರೆ, ಇ.ಪಿ.ಎಫ್.ಗೆ ಸಂಬಂಧಿಸಿದಂತೆ [Employees Provident Fund Scheme 1952, para No.38(3)] ರಲ್ಲಿ ನಮೂದಿಸಿದಂತೆ ಕಳೆದ ಸಾಲಿನಲ್ಲಿ ಪಾವತಿ ಮಾಡಿದ ವಾರ್ಷಿಕ ವಂತಿಕೆ ತಪ್ಪೆ; ಹಾಗೂ ಇ.ಎಸ್.ಐ. ಪಾವತಿ ಮಾಡಿದ ಬಗ್ಗೆ ಆ ಇಲಾಖೆಯಿಂದ ಪಡೆದುಕೊಂಡ ಹಾಗೂ ದೃಢೀಕರಣಗೊಳಿಸಿದ ವಾರ್ಷಿಕ ವಂತಿಕೆಯ ತಪ್ಪೆ; (statement). Particulars of EPF and ESI pertaining to employees engaged on outsource basis in any Government Department/Private Organizations i.e., payment of EPF Annual Contribution in Form No.6-A as per para No.38(3) of Employees Provident Fund Scheme 1952 and statement of ESI Annual Contribution paid during last year.</p>		
10.	<p>2018-19 ಮತ್ತು 2019-20ನೇ ಸಾಲಿನ ಆದಾಯ ತೆರಿಗೆ ಪಾವತಿ ಮಾಡಿದ ಬಗ್ಗೆ ದೃಢೀಕೃತ ಪತ್ರದ ಪ್ರತಿ</p> <p>Copies of Income Tax return for the financial year 2018-19 and 2019-20.</p>	:	
11.	<p>ಕಳೆದ 2 ವರ್ಷ, ಅಂದರೆ 2018-19 ಹಾಗೂ 2019-20ನೇ ಸಾಲಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ/ಜಿ.ಎಸ್.ಟಿ. ಪಾವತಿಸಿದ ಬಗ್ಗೆ ವಾರ್ಷಿಕ ರಿಟರ್ನ್ ಪ್ರತಿಗಳು.</p> <p>The Income Tax returns/G.S.T. for the last 2 years i.e. 2018-19 and 2019-20</p>	:	
12.	<p>ಸಂಬಂಧಪಟ್ಟ ಪ್ರಾಧಿಕಾರದಿಂದ ಸೇವಾ ತೆರಿಗೆಯ ನೋಂದಣಿ ಪತ್ರ (ನಿಗದಿತ ನಮೂನೆ GST).</p> <p>Service Tax Registration letter i.e. GST Form, from the Competent Authority.</p>	:	
13.	<p>2018-19 ಹಾಗೂ 2019-20ನೇ ಸಾಲಿಗೆ ಸರಕಾರಿ/ಅರೆಸರಕಾರಿ ಇಲಾಖೆ ಅಥವಾ ಯಾವುದೇ ಸಂಸ್ಥೆಯಲ್ಲಿ 05ಕ್ಕಿಂತ ಕಡಿಮೆ ಇಲ್ಲದಂತೆ ನೈರ್ಮಲ್ಯೀಕರಣ ಸ್ವಚ್ಛತೆ ಮಾಡುವ ಏಜನ್ಸಿಯ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಣೆ ಮಾಡಲು ನೀಡಿದ ಸಂಬಂಧಪಟ್ಟವರ ಹೆಸರು, ದೂರವಾಣಿ ಸಂಖ್ಯೆ, ಇತ್ಯಾದಿ ವಿವರಗಳನ್ನೊಳಗೊಂಡ ಸಂಬಂಧಪಟ್ಟವರಿಂದ ದೃಢೀಕರಣ ಪತ್ರ.</p> <p>Attested letters from the concerned Department/Institutions for having provided not less than 05 employees on outsource basis i.e., number of employees, nature of works, name and telephone number of the organization.</p>	:	
14.	<p>2018-19 ಮತ್ತು 2019-20ನೇ ಸಾಲಿನಲ್ಲಿ ರೂ. 10.00 ಲಕ್ಷ ಅಥವಾ ಅದಕ್ಕೂ ಹೆಚ್ಚು ವಹಿವಾಟು ಮಾಡಿರುವ ಬಗ್ಗೆ ಚಾರ್ಟೆಡ್ ಅಕೌಂಟೆಂಟ್ ರವರಿಂದ ವಾರ್ಷಿಕ ವ್ಯವಹಾರ ಪತ್ರದ ದೃಢೀಕೃತ ಪ್ರತಿ.</p> <p>Certified copy of the turnover letter, audited by the Chartered Accountant, a turnover showing more</p>		

	than Rs. 10.00 lakhs or more, for the financial year 2018-19 and 2019-20.		
14.	ತಮ್ಮ ಸಂಸ್ಥೆಯ Bye-Law ಲಗತ್ತಿಸತಕ್ಕದ್ದು Bye-Law of the Company/Organization	:	
15.	ಸೇವಾ ತೆರಿಗೆ ತುಂಬಿರುವ ಬಗ್ಗೆ ಸಂಬಂಧಿಸಿದ ಇಲಾಖೆಯಿಂದ ಪಡೆದ ನಿರಾಪೇಕ್ಷಣಾ ಪತ್ರದ (NOC) ಪ್ರತಿ No Objection letter from the Central Excise and Customs Department.	:	
16.	ಪಾನ್ ಕಾರ್ಡ್		

ಸೂಚನೆ: ಕೇವಲ ತಾಂತ್ರಿಕ ಬಿಡ್‌ನಲ್ಲಿ ಯಶಸ್ವಿಯಾದ ಗುತ್ತಿಗೆದಾರರ, ಆರ್ಥಿಕ ಬಿಡ್‌ಗಳನ್ನು ಮಾತ್ರ ಪರಿಗಣಿಸಲಾಗುವುದು.

Note: Financial bids of the tenders will be opened, only those, whose Technical bids are qualified.

ದಿನಾಂಕ:

ಏಜನ್ಸಿದಾರರ ಸಹಿ
ಸಂಸ್ಥೆಯ ಸೀಲ್‌ನೊಂದಿಗೆ

ಆರ್ಥಿಕ ಬಿಡ್ ಟೆಂಡರ್ ನಮೂನೆ

Financial Bid

ಏಜೆನ್ಸಿದಾರರ ಇತ್ತೀಚಿನ
ಭಾವಚಿತ್ರ ಲಗತ್ತಿಸಬೇಕು
ಹಾಗೂ ಅದರ ಮೇಲೆ
ಅವರ ಸಹಿ ಮಾಡಬೇಕು

1. ಹೊರಗುತ್ತಿಗೆದಾರರು / ಏಜೆನ್ಸಿದಾರರು, ಈ ವಿಶ್ವವಿದ್ಯಾಲಯವು ಸ್ವಚ್ಛತೆ ಮತ್ತು ನೈರ್ಮಲ್ಯೀಕರಣ ಮಾಡುವ ಏಜೆನ್ಸಿ ಸಿಬ್ಬಂದಿಗಳ ಒಟ್ಟು ಹುದ್ದೆಯ ವೇತನಕ್ಕೆ ಶೇಕಡಾವಾರು ಸೇವಾ ಶುಲ್ಕವನ್ನು ನಮೂದಿಸತಕ್ಕದ್ದು. (ಪ್ರತಿ ಹುದ್ದೆಗೆ ಅಲ್ಲ)

Tenderers are required to quote percentage of their commission against the total salary of the post mentioned here below. (Not for each post).

ಅ. ನಂ	ಹುದ್ದೆಯ ಹೆಸರು	ಹುದ್ದೆಗಳ ಸಂಖ್ಯೆ	ಮಾಸಿಕ ವೇತನ	ಶೇಕಡಾವಾರು ಸೇವಾ ಶುಲ್ಕ
01	ಗ್ರೂಪ್ 'ಡಿ' ಸ್ವಚ್ಛತೆ ಮತ್ತು ನೈರ್ಮಲ್ಯೀಕರಣ ಸಿಬ್ಬಂದಿಗಳು	13	ರೂ. 1,65,152/-	

ಒಟ್ಟು ಅಂದಾಜು ಮಾಸಿಕ ವೇತನ

ರೂ. 1,65,152.00

ಒಟ್ಟು ಅಂದಾಜು ವಾರ್ಷಿಕ ವೇತನ

ರೂ. 19,81,824.00

ಸೇವಾ ಶುಲ್ಕ ಅಕ್ಷರಗಳಲ್ಲಿ:

ಏಜೆನ್ಸಿದಾರರ ಸಹಿ
ಸಂಸ್ಥೆಯ ಸೀಲ್‌ನೊಂದಿಗೆ